



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ ಎ Part - IV A	ಬೆಂಗಳೂರು, ಶುಕ್ರವಾರ, ೨೬, ಮಾರ್ಚ್, ೨೦೨೧ (ಚೈತ್ರ, ೦೫, ಶಕವರ್ಷ, ೧೯೪೩) BENGALURU, FRIDAY, 26, MARCH, 2021 (CHAITHRA, 05, SHAKAVARSHA, 1943)	ನಂ. ೩೦೫ No. 305
--------------------------	--	--------------------

## PARLIAMENTARY AFFAIRS AND LEGISLATION SECRETARIAT NOTIFICATION

**NO. DPAL 11 SHASANA 2021, BENGALURU, DATED: 26.03.2021**

The Karnataka Money Lenders (Amendment) Bill, 2021 ಇದಕ್ಕೆ 2021ರ ಮಾರ್ಚ್ ತಿಂಗಳ 25ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2021ರ ಕರ್ನಾಟಕ ಅಧಿನಿಯಮ ಸಂಖ್ಯೆ: 12 ಎಂಬುದಾಗಿ ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯ (ಭಾಗ-IV) ರಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.

### KARNATAKA ACT NO 12 OF 2021

(First published in the Karnataka Gazette Extra-ordinary on the 26<sup>th</sup> day of March, 2021)

### THE KARNATAKA MONEY LENDERS (AMENDMENT) ACT, 2021

(Received the assent of the Governor on the 25<sup>th</sup> day of March, 2021)

An Act further to amend the Karnataka Money Lenders Act, 1961.

Whereas, it is expedient further to amend the Karnataka Money Lenders Act, 1961 (Karnataka Act 12 of 1962) for the purposes hereinafter appearing;

Be it enacted by the Karnataka State Legislature in the seventy second year of the Republic of India as follows:-

**1. Short title and commencement.-** (1) This Act may be called the Karnataka Money Lenders (Amendment) Act, 2021.

(2) It shall come into force at once.

**2. Amendment of section 38.-** In section 38 of the Karnataka Money Lenders Act, 1961 (Karnataka Act 12 of 1962)(herein after referred to as the Principal Act), for the words “may extend to six months or with fine which may extend to five thousand rupees or with both”, the

(೧)

words “may extend to one year or with fine which may extend to fifty thousand rupees or with both” shall be substituted.

**3. Amendment of section 39.-** In section 39 of the Principal Act, for clause(a) and clause (b) and entries relating thereto, the following shall be substituted namely:-

- “(a) for the first offence with simple imprisonment which may extend to one year or with fine which may extend to fifty thousand rupees or with both, and
- (b) for the second or subsequent offence with simple imprisonment which may extend to two year or with fine which may extend to one lakh rupees or with both.”

By Order and in the name of  
the Governor of Karnataka,

**(K. DWARAKANATH BABU)**  
Secretary to Government  
Department of Parliamentary Affairs  
and Legislation

### ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ

#### ಅಧಿಸೂಚನೆ

**ಸಂಖ್ಯೆ: ಸಂವ್ಯಾಇ 11 ಶಾಸನ 2021, ಬೆಂಗಳೂರು, ದಿನಾಂಕ:26.03.2021.**

The Karnataka Official Language Act, 1963 (Karnataka Act 26 of 1963) ರ ಪ್ರಕರಣ 5-ಎ ರಡಿಯಲ್ಲಿ ರಾಜ್ಯಪಾಲರಿಂದ ಅಧಿಕೃತಗೊಳಿಸಿದ the Karnataka Money Lenders (Amendment) Act, 2021 (Karnataka Act No. 12 of 2021) ರ ಭಾಷಾಂತರವನ್ನು ಅಧಿಕೃತ ಕನ್ನಡ ಪಠ್ಯವೆಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯ (ಭಾಗ-IV) ರಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.

#### **2021 ರ ಕರ್ನಾಟಕ ಅಧಿನಿಯಮ ಸಂಖ್ಯೆ: 12**

(2021 ರ ಮಾರ್ಚ್ ತಿಂಗಳ 26ನೇ ದಿನಾಂಕದಂದು ಕರ್ನಾಟಕ ರಾಜ್ಯ ಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

#### **ಕರ್ನಾಟಕ ಲೇವಾದೇವಿದಾರರ ( ತಿದ್ದುಪಡಿ) ಅಧಿನಿಯಮ, 2021**

(2021 ರ ಮಾರ್ಚ್ ತಿಂಗಳ 25ನೇ ದಿನಾಂಕದಂದು ರಾಜ್ಯಪಾಲರಿಂದ ಅನುಮತಿಯನ್ನು ಪಡೆಯಲಾಗಿದೆ)

ಕರ್ನಾಟಕ ಲೇವಾದೇವಿದಾರರ ಅಧಿನಿಯಮ, 1961ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ಅಧಿನಿಯಮ.

ಇಲ್ಲಿ ಇನ್ನುಮುಂದೆ ಕಂಡು ಬರುವ ಉದ್ದೇಶಗಳಿಗಾಗಿ ಕರ್ನಾಟಕ ಲೇವಾದೇವಿದಾರರ ಅಧಿನಿಯಮ, 1961ನ್ನು (1962ರ ಕರ್ನಾಟಕ ಅಧಿನಿಯಮ 12) ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಎಪ್ಪತ್ತೆರಡನೇ ವರ್ಷದಲ್ಲಿ ಕರ್ನಾಟಕ ವಿಧಾನ ಮಂಡಲದಿಂದ ಈ ಮುಂದಿನಂತೆ ಅಧಿನಿಯಮತವಾಗತಕ್ಕದ್ದು, ಎಂದರೆ:-

**1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.-** (1) ಈ ಅಧಿನಿಯಮವನ್ನು ಕರ್ನಾಟಕ ಲೇವಾದೇವಿದಾರರ (ತಿದ್ದುಪಡಿ) ಅಧಿನಿಯಮ, 2021 ಎಂದು ಕರೆಯತಕ್ಕದ್ದು.

(2) ಇದು, ಈ ಕೂಡಲೆ ಜಾರಿಗೆ ಬರತಕ್ಕದ್ದು.

**2. 38ನೇ ಪ್ರಕರಣದ ತಿದ್ದುಪಡಿ.-** ಕರ್ನಾಟಕ ಲೇವಾದೇವಿದಾರರ ಅಧಿನಿಯಮ, 1961ರ (1962ರ ಕರ್ನಾಟಕ ಅಧಿನಿಯಮ 12) (ಇಲ್ಲಿ ಇನ್ನುಮುಂದೆ ಮೂಲ ಅಧಿನಿಯಮವೆಂದು ಉಲ್ಲೇಖಿಸಲಾಗಿದೆ) 38ನೇ ಪ್ರಕರಣದಲ್ಲಿ "ಆರು ತಿಂಗಳುಗಳವರೆಗೆ ವಿಸ್ತರಿಸಬಹುದಾದ ಕಾರಾವಾಸದಿಂದ ಅಥವಾ ಐದು ಸಾವಿರ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯಿಂದ ಅಥವಾ ಇವೆರಡರಿಂದಲೂ" ಎಂಬ ಪದಗಳ ಬದಲಾಗಿ "ಒಂದು ವರ್ಷದವರೆಗೆ ವಿಸ್ತರಿಸಬಹುದಾದ ಕಾರಾವಾಸದಿಂದ ಅಥವಾ ಐವತ್ತು ಸಾವಿರ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯಿಂದ ಅಥವಾ ಇವೆರಡರಿಂದಲೂ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

**3. 39ನೇ ಪ್ರಕರಣದ ತಿದ್ದುಪಡಿ.-** ಮೂಲ ಅಧಿನಿಯಮದ 39ನೇ ಪ್ರಕರಣದಲ್ಲಿ (ಎ) ಖಂಡ ಮತ್ತು (ಬಿ) ಖಂಡ ಮತ್ತು ಅವಕ್ಕೆ ಸಂಬಂಧಿಸಿದ ನಮೂದುಗಳಿಗೆ ಬದಲಾಗಿ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-

"(ಎ) ಮೊದಲನೇ ಅಪರಾಧಕ್ಕಾಗಿ ಒಂದು ವರ್ಷದವರೆಗೆ ವಿಸ್ತರಿಸಬಹುದಾದ ಸಾದಾ ಕಾರಾವಾಸದಿಂದ ಅಥವಾ ಐವತ್ತು ಸಾವಿರ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯಿಂದ ಅಥವಾ ಇವೆರಡರಿಂದಲೂ ದಂಡಿತನಾಗತಕ್ಕದ್ದು; ಮತ್ತು

(ಬಿ) ಎರಡನೇ ಅಥವಾ ಮುಂದುವರೆದ ಅಪರಾಧಕ್ಕಾಗಿ ಎರಡು ವರ್ಷದವರೆಗೆ ವಿಸ್ತರಿಸಬಹುದಾದ ಸಾದಾ ಕಾರಾವಾಸದಿಂದ ಅಥವಾ ಒಂದು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯಿಂದ ಅಥವಾ ಇವೆರಡರಿಂದಲೂ ದಂಡಿತನಾಗತಕ್ಕದ್ದು."

The above translation of the Karnataka Money Lenders (Amendment) Act, 2021 (Karnataka Act 12 of 2021) shall be authoritative text in the Kannada language under section 5A of the Karnataka Official Language Act, 1963 (Karnataka Act 26 of 1963).

**ವಜುಬಾಯಿ ವಾಲ  
ಕರ್ನಾಟಕ ರಾಜ್ಯಪಾಲರು**

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ  
ಮತ್ತು ಅವರ ಹೆಸರಿನಲ್ಲಿ,

**(ಕೆ. ದ್ವಾರಕನಾಥ್ ಬಾಬು)**  
ಸರ್ಕಾರದ ಕಾರ್ಯದರ್ಶಿ,  
ಸಂಸದೀಯ ವ್ಯವಹಾರಗಳು ಮತ್ತು  
ಶಾಸನ ರಚನೆ ಇಲಾಖೆ